



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ Bangalore Development Authority

ಸಂಖ್ಯೆ :
No.

ಬೆಂ.ಅ.ಪ್ರಾ/ನಮ/ಅ.ಸ/ಅ.ಅ-1/ತಾ.ಸ-2/ಪೂ/31/2024-25
25-26

ಅನುಸೂಚಿ-ಎ 5
(ಉಪವಿಧಿ ಸಂಖ್ಯೆ:4.1)
ನಕ್ಷೆ ಮಂಜೂರಾತಿ ಪತ್ರ

ದಿನಾಂಕ : 16.08.2025

Date :

ಅಭಿಯಂತರ ಸದಸ್ಯರವರ ಕಛೇರಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ,
ಬೆಂಗಳೂರು.


ಶ್ರೀಮತಿ/ಶ್ರೀ

M/s Nambiar Ensemblersidential Projects LLP.
2nd Floor, PR Business Centre,
Above Croma, Outer Ring Road
Kadubeesanahalli, Marathahalli
Bangalore-560 037.

ಮಾನ್ಯರೇ,

ಅರ್ಜಿದಾರರಾದ ತಾವು ದಿನಾಂಕ: 01.04.2025 ರಂದು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿ, ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ದೊಮ್ಮಸಂದ್ರ ಗ್ರಾಮದ ಸರ್ವೆ ನಂ. 145/2, 145/3, 146/3, 146/5, 146/6, 146/7, 147/1, 147/9, 155/1, 155/2, 155/3, 155/4, 156/1, 156/4, 157/6, 161/2, 162/1, 162/2, 163/1, 163/2, 163/3, 163/4, 163/5, 163/6, 164/1, 164/2, 164/3, 167/2, 167/3, 171/1, 171/3, 171/4, 172/1, 172/2, 172/3, 250/1 (ಭಾಗ), 250/3(ಭಾಗ), 251/1, 251/2, 251/2, 251/3, 252/1, 252/2, 252/3, 253/1, 253/2, 253/3, 253/4 ಮತ್ತು 253/5 ರಲ್ಲಿ ಒಟ್ಟು 63ಎಕರೆ 33ಗುಂಟೆ ಪ್ರದೇಶದಲ್ಲಿ ಟವರ್-7,8,9,10,11,12 ಗಳ ಕಟ್ಟಡಕ್ಕೆ ನಕ್ಷೆ ಮಂಜೂರಾತಿ ನೀಡಲು ಕೋರಿರುತ್ತೀರಿ,

ಬಹುಮಹಡಿ ವಸತಿ ಘಟಕಗಳ ಕಟ್ಟಡಕ್ಕೆ ನಕ್ಷೆ ಮಂಜೂರಾತಿ ನೀಡಲು ಮಾನ್ಯ ಅಭಿಯಂತರ ಸದಸ್ಯರವರ ಕಛೇರಿ ಆದೇಶ ಸಂಖ್ಯೆ:759, ದಿನಾಂಕ: 28.07.2025 ರಂದು ಅನುಮೋದನೆ ನೀಡಿದ್ದು, ತದನಂತರ, ನಕ್ಷೆ ಮಂಜೂರಾತಿ ಶುಲ್ಕವಾದ ರೂ.7,27,89,150/- ಗಳನ್ನು ಪ್ರಾಧಿಕಾರಕ್ಕೆ ಪಾವತಿಸಲು ಸೂಚನಾ ಪತ್ರ ನೀಡಿರುವ ಸಂಬಂಧ, ತಾವು Building and other Construction Workers Welfare cess Rules 1998 ರಲ್ಲಿ ಅವಕಾಶಗಳಂತೆ ಕಾರ್ಮಿಕ ಕಲ್ಯಾಣ ನಿಧಿ ಶುಲ್ಕವನ್ನು ಕಂತುಗಳ ರೂಪದಲ್ಲಿ ಪಾವತಿಸಲು ಕೋರಿರುತ್ತೀರಿ.


ಆಯುಕ್ತರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು

ಪುಟ ಸಂಖ್ಯೆ: 2 ಕ್ಕೆ ಮುಂದುವರಿದಿದೆ...

ಟಿ. ಚೌಡಯ್ಯ ರಸ್ತೆ, ಕುಮಾರಪಾರ್ಕ್ ಪಶ್ಚಿಮ, ಬೆಂಗಳೂರು - 560 020. ದೂರವಾಣಿ : 080-23443075, 23445005
T. Chowdaiah Road, Kumarapark West, Bangalore - 560 020, Telephone : 080 - 23443075, 23445005

-2-

ಅದರಂತೆ, ಪ್ರಾಧಿಕಾರದ ಕಾನೂನು ವಿಭಾಗದಿಂದ ದಿನಾಂಕ: 12.08.2025 ರಂದು ನೀಡಿರುವ ಅಭಿಪ್ರಾಯದಂತೆ ಹಾಗೂ ಅಭಿಯಂತರ ಸದಸ್ಯರು ಆದೇಶ ಸಂಖ್ಯೆ 759, ದಿನಾಂಕ 14.08.2025 ರಂದು ಸಲ್ಲಿಸಿರುವ ಪ್ರಮಾಣ ಪತ್ರದಂತೆ ರೂ. 4,58,21,850/- ಗಳನ್ನು ಪ್ರಾಧಿಕಾರಕ್ಕೆ ಪಾವತಿಸಲು ಸೂಚನಾ ಪತ್ರ ನೀಡಿರುವ ಸಂಬಂಧ, ತಾವು ಚಲನ್ ಸಂಖ್ಯೆ: GN25084029, ದಿನಾಂಕ: 16.08.2025 ರಂದು ಒಟ್ಟು ರೂ. 4,58,21,850/- ಗಳನ್ನು ಪಾವತಿಸಿದ್ದು, ಅದರಂತೆ ದಿನಾಂಕ: 16.08.2025 ರಂದು ನಕ್ಷೆ ಮಂಜೂರಾತಿ ನೀಡಲಾಗಿರುತ್ತದೆ. ವಿವರಗಳು ಈ ಕೆಳಕಂಡಂತೆ ಇರುತ್ತವೆ.

ಗ್ರಾಮ	ಸರ್ವೆ ನಂ.	ಬ್ಲಾಕ್	ಟವರ್	ಅಂತಸ್ತು	ಎತ್ತರ	ಉದ್ದೇಶ	ಘಟಕ
ಮೊಮ್ಮನಂದ್ರ	145/2 ರಿಂದ 7, 147/1, 147/9, 155/1 ರಿಂದ 4, 156/1, 156/4, 157/6, 161/2, 162/1, 162/2, 163/1 ರಿಂದ 6, 164/1, ರಿಂದ 3, 167/2, 167/3, 171/1 ರಿಂದ 4, 172/1 ರಿಂದ 3, 250/1 (ಭಾಗ), 250/3(ಭಾಗ), 251/1 ರಿಂದ 3, 252/1 ರಿಂದ 3, 253/1 ರಿಂದ 253/5	ಬಿಲ್ಡಿಂಗ್-ಬಿ	ಟವರ್-7	2BF+GF+UF+34UF	103.80ಮೀ	ವಸತಿ	136
			ಟವರ್-8	2BF+GF+UF+34UF	103.80ಮೀ	ವಸತಿ	136
			ಟವರ್-9	2BF+(GF+P)+34UF	103.80ಮೀ	ವಸತಿ	136
			ಟವರ್-10	2BF+(GF+P)+34UF	103.80ಮೀ	ವಸತಿ	136
			ಟವರ್-11	2BF+(GF+P)+34UF	103.80ಮೀ	ವಸತಿ	136
			ಟವರ್-12	2BF+(GF+P)+34UF	103.80ಮೀ	ವಸತಿ	136
ಒಟ್ಟು							816

ಮೇಲ್ಕಂಡ ಕಟ್ಟಡಕ್ಕೆ ನೀಡಿರುವ ನಕ್ಷೆ ಮಂಜೂರಾತಿಯು ದಿನಾಂಕ: 16.08.2025 ರಿಂದ

ದಿನಾಂಕ: 15.08.2027 ವರೆಗಿನ ಎರಡು ವರ್ಷಗಳ ಅವಧಿಗೆ ಮಾತ್ರ ಮಾನ್ಯತೆ ಪಡೆದಿರುತ್ತದೆ.

ಈ ಕೆಳಕಂಡ ಷರತ್ತುಗಳನ್ನು ವಿಧಿಸಿ ಮಂಜೂರಾತಿ ನೀಡಲಾಗಿದೆ ಎಂದು ಈ ಮೂಲಕ ತಿಳಿಯಪಡಿಸಿದೆ.


-:ಷರತ್ತುಗಳು:-

- 1) ಬೆಂಗಳೂರು ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಮೊಮ್ಮನಂದ್ರ ಗ್ರಾಮದ ಸರ್ವೆ ನಂ. 145/2, 145/3, 146/3, 146/5, 146/6, 146/7, 147/1, 147/9, 155/1, 155/2, 155/3, 155/4, 156/1, 156/4, 157/6, 161/2, 162/1, 162/2, 163/1, 163/2, 163/3, 163/4, 163/5, 163/6, 164/1, 164/2, 164/3, 167/2, 167/3, 171/1, 171/3, 171/4, 172/1, 172/2, 172/3, 250/1(ಭಾಗ), 250/3(ಭಾಗ), 251/1, 251/2, 251/3, 252/1, 252/2, 252/3, 253/1, 253/2, 253/3, 253/4 ಮತ್ತು 253/5 ಒಟ್ಟು 63ಎಕರೆ 33ಗುಂಟೆ (0-05 ಗುಂಟೆ ಎ ಖರಾಬು ಸೇರಿ ಮತ್ತು 0-24 ಗುಂಟೆ ಬಿ ಖರಾಬು ಹೊರತುಪಡಿಸಿ) ಕಟ್ಟಡಗಳಿಗೆ ಪ್ರಾಧಿಕಾರದ ಸಮಿತಿ ಸಭೆಯ ಠರಾವು ಸಂಖ್ಯೆ: 1.4.12/2024, ದಿನಾಂಕ: 25.01.2024 ರಲ್ಲಿ ಅನುಮೋದಿಸಲಾಗಿದ್ದು, ಹೀಗಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ರಾಯಾರ್ಡೇಶ ಸಂಖ್ಯೆ: ಬೆಂ.ಅ.ಪ್ರಾ/ನಯೋಸ/DLP-31/2023-24/670/2024-25, ದಿನಾಂಕ: 27.06.2024 ರಲ್ಲಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯನ್ನು ನೀಡಲಾಗಿದ್ದು, ಸದರಿ ರಾಯಾರ್ಡೇಶದಲ್ಲಿನ ಷರತ್ತುಗಳ ಕ್ರಮ ಸಂಖ್ಯೆ: 01 ರಿಂದ 27 ರವರೆಗೆ ವಿಧಿಸಿರುವ ಎಲ್ಲಾ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು.

ಪುಟ ಸಂಖ್ಯೆ: 3 ಕ್ಕೆ ಮುಂದುವರಿದಿದೆ...


ಆಯುಕ್ತರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು

- 2) ಕಟ್ಟಡದ ಕಾಮಗಾರಿಯ ಆರ್.ಸಿ.ಸಿ ಕಂಬಗಳು ನೆಲಮಟ್ಟಕ್ಕೆ ಎತ್ತರಿಸಿದ ನಂತರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಪ್ರಾರಂಭಿಕ ಪ್ರಮಾಣ ಪತ್ರವನ್ನು ಪಡೆಯತಕ್ಕದ್ದು.
- 3) ಅನುಮೋದಿತ ಅಭಿವೃದ್ಧಿ ನಕ್ಷೆಯಲ್ಲಿ ಯಾವ ಉದ್ದೇಶಕ್ಕಾಗಿ ಗುರುತಿಸಿರುವ ಪ್ರದೇಶಗಳು ಅಂದರೆ ಉದ್ಯಾನವನ, ಬಯಲು ಜಾಗ, ರಸ್ತೆಗಳು, ಸರ್ವೇನ್ ಪಾರ್ಕಿಂಗ್ ಪ್ರದೇಶಗಳನ್ನು ಬೇರೆ ಯಾವುದೇ ಉದ್ದೇಶಕ್ಕಾಗಿ ಬಳಸುವಂತಿಲ್ಲ.
- 4) ಪ್ರಾಧಿಕಾರದಿಂದ ಮಂಜೂರಾದ ಕಟ್ಟಡ ನಕ್ಷೆಯಂತೆಯೇ ಉದ್ದೇಶಿತ ಕಟ್ಟಡಕ್ಕೆ ನಡುಜಾಗಗಳನ್ನು ಬಿಟ್ಟು ಯಾವುದೇ ಉಲ್ಲಂಘನೆ ಮಾಡದೇ ಕಟ್ಟಡ ನಿರ್ಮಾಣವನ್ನು ಪೂರ್ಣಗೊಳಿಸುವ ಷರತ್ತಿಗೊಳಪಡಿಸಿದೆ. ತಪ್ಪಿದಲ್ಲಿ ಮಂಜೂರಾದ ನಕ್ಷೆಯನ್ನು ಯಾವುದೇ ಮುನ್ಸೂಚನೆ ನೀಡದೇ ರದ್ದುಪಡಿಸಲಾಗುವುದು ಹಾಗೂ ನಕ್ಷೆ ಮಂಜೂರಾತಿ ಪ್ರತಿಯನ್ನು ಕಟ್ಟಡ ನಿರ್ಮಾಣ ಮಾಡುವ ಸ್ಥಳದಲ್ಲಿ ಪ್ರದರ್ಶಿಸತಕ್ಕದ್ದು.
- 5) ಬಂಡಿದಾರಿ/ರಾಜಕಾಲು/ಮಳೆನೀರು ಚರಂಡಿ ಇನ್ನೂ ಯಾವುದೇ ತರಹದ ಖರಾಬು ಜಮೀನು ಸದರಿ ಜಮೀನಿನ ವಿಸ್ತೀರ್ಣದಲ್ಲಿ ಇದ್ದಲ್ಲಿ ಆ ಪ್ರದೇಶವನ್ನು ಯಾವುದೇ ತರಹದ ನಿರ್ಮಾಣದ ಕಾರ್ಯವನ್ನು ಮಾಡುವಂತಿಲ್ಲ ಹಾಗೂ ಇತರ ಯಾವುದೇ ಉದ್ದೇಶಕ್ಕಾಗಿ ಉಪಯೋಗಿಸತಕ್ಕದ್ದಲ್ಲ ಮತ್ತು ಅಂತಹ ಪ್ರದೇಶಕ್ಕೆ ಸೂಕ್ತ ರಕ್ಷಣೆ ಒದಗಿಸುವುದು.
- 6) ಅರ್ಜಿದಾರರು ಕಟ್ಟಡದ ಕಾಮಗಾರಿ ಪ್ರಾರಂಭಿಸುವ ಮುನ್ನ ಸದರಿ ಕಟ್ಟಡಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರುಗಳಿಗೆ ಶೌಚಾಲಯವನ್ನು ಕಡ್ಡಾಯವಾಗಿ ನಿರ್ಮಿಸತಕ್ಕದ್ದು. ಇಲ್ಲವಾದಲ್ಲಿ ಸದರಿ ಕಟ್ಟಡಕ್ಕೆ ಪ್ರಾರಂಭಿಕ ಪ್ರಮಾಣ ಪತ್ರವನ್ನು ನೀಡಲಾಗುವುದಿಲ್ಲ ಹಾಗೂ ನೀಡಲಾಗಿರುವ ನಕ್ಷೆ ಮಂಜೂರಾತಿಯನ್ನು ಯಾವುದೇ ಮುನ್ಸೂಚನೆ ಇಲ್ಲದೇ ರದ್ದುಗೊಳಿಸಲಾಗುವುದು.
- 7) ಕಟ್ಟಡ ನಿರ್ಮಾಣ ಸಮಯದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೆ ಅನಗತ್ಯ ಶಬ್ದ ಮಾಲಿನ್ಯ ತಡೆಗಟ್ಟುವ ಸಂಬಂಧ ನಿರ್ಮಾಣದ ಹೊರಬಾಗಗಳಿಗೆ ಅಗತ್ಯ ರಕ್ಷಣಾ ಕವಚವನ್ನು ಕರ್ನಾಟಕ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯವರ ಸಲಹೆ ಪಡೆದು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 8) ಅರ್ಜಿದಾರರು ಪ್ರಶ್ನಿತ ಪ್ರದೇಶದಲ್ಲಿ ಕಾಮಗಾರಿ ಮುಕ್ತಾಯದ ನಂತರ ಸ್ವಾಧೀನಾನುಭವ ಪತ್ರವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಪಡೆಯುವುದು ಕಡ್ಡಾಯವಿರುತ್ತದೆ.
- 9) ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ನೀಡಿದ ನಿರಾಕ್ಷೇಪಣಾ ಪತ್ರದಲ್ಲಿ ವಿಧಿಸಿದ ಷರತ್ತುಗಳನ್ನು ಚಾಚೂ ತಪ್ಪದೇ ಪಾಲಿಸುವುದು. ತಪ್ಪಿದಲ್ಲಿ ಸ್ವಾಧೀನಾನುಭವ ಪತ್ರ (Occupation Certificate) ಪಡೆಯುವ ನಿಮ್ಮ ಕೋರಿಕೆಯನ್ನು ಪರಿಗಣಿಸಲಾಗುವುದಿಲ್ಲ.
- 10) ಅಭಿವೃದ್ಧಿದಾರರು ಭದ್ರತಾ ಸಿಬ್ಬಂದಿಯವರನ್ನು ನೇಮಿಸಿ ಕಟ್ಟಡದ ಪ್ರವೇಶ ದ್ವಾರದಲ್ಲಿ ಒಳಬರುವ ಹಾಗೂ ಹೊರಹೋಗುವ ವಾಹನಗಳಿಗೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದು.
- 11) ಕಟ್ಟಡ ಮಂಜೂರಾತಿಯ ಕುರಿತು ಕಾರ್ಮಿಕ ಇಲಾಖೆ ಅಥವಾ ಪ್ರಾಧಿಕಾರ, ನಿರ್ದೇಶನ ನೀಡಿದಲ್ಲಿ ಅರ್ಜಿದಾರರು ವ್ಯತ್ಯಾಸದ ಹಣವನ್ನು ಭರಿಸತಕ್ಕದ್ದು.
- 12) ಕಟ್ಟಡ ನಿರ್ಮಾಣ ವೆಚ್ಚವು ಪ್ರತೀ ಚದರ ಮೀಗೆ 14524/- ಕ್ಕಿಂತ ಹೆಚ್ಚಾದಲ್ಲಿ ಕಾರ್ಮಿಕ ಕಲ್ಯಾಣ ನಿಧಿಗೆ ಅಂದಾಜು ಮೊತ್ತದ ಶೇ 01 % ರಷ್ಟು ಮೊತ್ತವನ್ನು ಪ್ರಾಧಿಕಾರಕ್ಕೆ ಭರಿಸತಕ್ಕದ್ದು.
- 13) ಅರ್ಜಿದಾರರು ಕಟ್ಟಡ ನಕ್ಷೆ ಮಂಜೂರಾತಿ ಸಮಯದಲ್ಲಿ ಬಾಕಿ ಇರುವ ಯಾವುದೇ ಅಭಿವೃದ್ಧಿ ಶುಲ್ಕ ಅಥವಾ ಇನ್ನಾವುದೇ ಶುಲ್ಕಗಳನ್ನು ಬಿಬಿಎಂಪಿ/ಬಿಡಿಎ ಸಂಸ್ಥೆಗಳಿಗೆ ಕಟ್ಟಡ ಪ್ರಾರಂಭಿಸುವ ಮೊದಲು ಸಂದಾಯ ಮಾಡತಕ್ಕದ್ದು.
- 14) ಯೋಜನೆಯಲ್ಲಿ ಇಬ್ಬಗೆಯ ಕೊಳವೆ ವಿಧಾನವನ್ನು ಕುಡಿಯುವ ನೀರಿಗಾಗಿ ಹಾಗೂ ಇತರ ಉದ್ದೇಶಿತ ವ್ಯವಸ್ಥೆಗಾಗಿ ಅಳವಡಿಸುವುದು.
- 15) ಅರ್ಜಿದಾರರು ಕಟ್ಟಡಕ್ಕೆ ಬೇಕಾದ ವಿದ್ಯುಚ್ಛಕ್ತಿಯ ಪರ್ಯಾಯ ವ್ಯವಸ್ಥೆಗಾಗಿ ಸೋಲಾರ್ ಉಪಕರಣಗಳನ್ನು ಅಳವಡಿಸಿಕೊಳ್ಳತಕ್ಕದ್ದು.


ಆಯುಕ್ತರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು

ಪುಟ ಸಂಖ್ಯೆ: 4 ಕ್ಕೆ ಮುಂದುವರಿದಿದೆ...

- 16) ಸದರಿ ಕಟ್ಟಡಕ್ಕೆ ವಿದ್ಯುತ್ ಚೃಕ್ಷಿ ವ್ಯವಸ್ಥೆಯನ್ನು BESSCOM ವತಿಯಿಂದ ಕಲ್ಪಿಸತಕ್ಕದ್ದು & ಅರ್ಜಿದಾರರು ಕಟ್ಟಡಕ್ಕೆ ಬೇಕಾದ ವಿದ್ಯುಚ್ಛಕ್ತಿಯ ಪರ್ಯಾಯ ವ್ಯವಸ್ಥೆಗಾಗಿ ಸೋಲಾರ್ ಉಪಕರಣಗಳನ್ನು ಅಳವಡಿಸಿಕೊಳ್ಳತಕ್ಕದ್ದು.
- 17) ಕಟ್ಟಡದ ಗುಣಮಟ್ಟ, ಸುರಕ್ಷತೆ ಹಾಗೂ ವಿನ್ಯಾಸಗಳಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಯಾವುದೇ ರೀತಿಯಿಂದ ಜವಾಬ್ದಾರಾಗಿರುವುದಿಲ್ಲ. ಈ ಅಂಶಗಳ ಪೂರ್ಣ ಜವಾಬ್ದಾರಿಯು ಅಭಿವೃದ್ಧಿದಾರರದ್ದೇ ಆಗಿರುತ್ತದೆ.
- 18) ಯೋಜನೆಯಲ್ಲಿ ಮಳೆ ನೀರು ಕೊಯ್ಲುಗಾಗಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿಕೊಂಡು ಗೃಹ ಹಾಗೂ ಇನ್ನಿತರ ಉಪಯೋಗಗಳಿಗಾಗಿ ಬಳಸಲು ಅವಕಾಶ ಕಲ್ಪಿಸಿಕೊಳ್ಳತಕ್ಕದ್ದು.
- 19) ಅಭಿವೃದ್ಧಿದಾರರು ಒಳಚರಂಡಿ ವ್ಯವಸ್ಥೆ ಕಾಮಗಾರಿಯನ್ನು ಸಂಬಂಧಪಟ್ಟ ಇಲಾಖೆಗೆ (BWSSB) ನಿಗದಿಪಡಿಸಿದ ಹಣವನ್ನು ಸಂದಾಯ ಮಾಡಿ ಇಲಾಖೆಯವರ ಮಾರ್ಗದರ್ಶನದಲ್ಲಿ ನಿರ್ವಹಿಸುವುದು.
- 20) ಅರ್ಜಿದಾರರು Occupancy Certificate ಅನ್ನು ಪಡೆಯಲು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸುವ ಸಮಯದಲ್ಲಿ ನೀರು ಸರಬರಾಜು ಕಾಮಗಾರಿಗಳು Sewage Treatment Plant ಹಾಗೂ Rain Water Harvesting ಅನ್ನು ನಿಯಮಿತನುಗುಣವಾಗಿ ನಿರ್ವಹಿಸಿರುವ ಬಗ್ಗೆ BWSSB ಯಿಂದ ದೃಢೀಕರಣ ಪತ್ರವನ್ನು ಸಲ್ಲಿಸುವುದು. ಹಾಗೆಯೇ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಿಂದಲೂ ಸಹ ಯೋಜನೆಯ ಸಮರ್ಪಕ ಅನುಷ್ಠಾನದ ಬಗ್ಗೆ ದೃಢೀಕರಣ ಪತ್ರವನ್ನು ಸಲ್ಲಿಸುವುದು.
- 21) ಅಭಿವೃದ್ಧಿದಾರರು ಕಟ್ಟಡದ ಆವರಣಗಳಲ್ಲಿನ ಗಿಡ ಮರಗಳನ್ನು ಬೆಳೆಸಿ ಪರಿಸರವನ್ನು ಸಂರಕ್ಷಿಸುವ ಷರತ್ತಿಗೆ ಬದ್ಧರಾಗಿರತಕ್ಕದ್ದು.
- 22) ಅರ್ಜಿದಾರರು ಯಾವುದೇ ರೀತಿಯ ಪ್ಲಾಸ್ಟಿಕ್, ಪೇಪರ್, ಗಾರ್ಬೇಜ್ ಇತ್ಯಾದಿ ತ್ಯಾಜ್ಯಗಳನ್ನು ಸಂಗ್ರಹಿಸಿ Dry waste ಮತ್ತು Wet waste ಅನ್ನು ಬೇರ್ಪಡಿಸಿ ನಿಗದಿತ ಸ್ಥಳಕ್ಕೆ ಸಾಗಿಸಲು ಸೂಕ್ತ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಿಕೊಳ್ಳತಕ್ಕದ್ದು.
- 23) ಪ್ರಧಾನ ಕಾರ್ಯದರ್ಶಿಗಳು, ಕಾರ್ಮಿಕ ಇಲಾಖೆ ಬೆಂಗಳೂರು ರವರ ಇಲಾಖೆಗಳಿಂದ ವಿಧಿಸುವ ಷರತ್ತುಗಳಿಗೆ ಅರ್ಜಿದಾರರು ಭದ್ಧರಾಗಿರತಕ್ಕದ್ದು.
- 24) ಅರ್ಜಿದಾರರು ನೀರು ಸರಬರಾಜಿಗಾಗಿ ಸಂಬಂಧಪಟ್ಟ ಇಲಾಖೆಯನ್ನು (BWSSB) ಅವಲಂಬಿಸದೇ ನೀರಿಗಾಗಿ ತಮ್ಮ ಸ್ವಂತ ವ್ಯವಸ್ಥೆ ಮಾಡಿಕೊಳ್ಳುವುದು.
- 25) BESSCOM ಇಲಾಖೆಯಿಂದ ನೀಡಿರುವ ಪತ್ರದಲ್ಲಿ ವಿಧಿಸಿದ ಷರತ್ತುಗಳಿಗೆ ಅರ್ಜಿದಾರರು ಭದ್ಧರಾಗಿರತಕ್ಕದ್ದು.
- 26) ಅಭಿವೃದ್ಧಿದಾರರು ವಿದ್ಯುತ್ ಚೃಕ್ಷಿ ಟ್ರಾನ್ಸ್ ಫಾರ್ಮರ್ ಗಳನ್ನು ಮಂಜೂರಾದ ನಕ್ಷೆಯಲ್ಲಿ ತೋರಿಸಿದಂತೆ ಮೀಸಲಿರಿಸಿದ ಜಾಗದಲ್ಲಿಯೇ ಅದನ್ನು ಸ್ಥಾಪಿಸುವುದು.
- 27) ಅಭಿವೃದ್ಧಿದಾರರು ಬೆಟರ್ ಮೆಂಟ್ ತೆರಿಗೆ ಪಾವತಿಸುವ ಕುರಿತು ಮಾನ್ಯ ಉಚ್ಚ ನ್ಯಾಯಾಲಯದ ನೀಡುವ 45727-45730/2011 (ಬೆಂಅಪ್ರಾ), ದಿನಾಂಕ: 03.09.2012ರ ತೀರ್ಮಾನದ ವಿರುದ್ಧ ಪ್ರಾಧಿಕಾರವು ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದು, ಮೇಲ್ಮನವಿಯ ಕುರಿತು ನ್ಯಾಯಾಲಯ ನೀಡುವ ತೀರ್ಪಿಗೆ ಬದ್ಧರಾಗಿರಲು ಷರತ್ತಿಗೆ ಒಳಪಡಿಸಲಾಗಿದೆ.
- 28) ಅರ್ಜಿದಾರರು ಕಟ್ಟಡ ನಿರ್ಮಾಣ ಸಮಯದಲ್ಲಿ ಕಟ್ಟಡ ನಿರ್ಮಾಣ ಸಾಮಗ್ರಿಗಳಿಂದಾಗಲೀ ಇನ್ನಾವುದೇ ಸಾಮಗ್ರಿಗಳಿಂದಾಗಲೀ ಸಾರ್ವಜನಿಕರಿಗೆ ಹಾಗೂ ಪರಿಸರಕ್ಕೆ ಯಾವುದೇ ತೊಂದರೆಯಾಗದಂತೆ ಸೂಕ್ತ ಬ್ಯಾರಿಕೇಡಿಂಗ್ ವ್ಯವಸ್ಥೆ ಮಾಡಿಕೊಂಡು ನಿರ್ಮಾಣ ಕಾರ್ಯ ಕೈಗೊಳ್ಳತಕ್ಕದ್ದು, ತಪ್ಪಿದ್ದಲ್ಲಿ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು.
- 29) ಅರ್ಜಿದಾರರು ನಕ್ಷೆ ಮಂಜೂರಾತಿ ಸಂಬಂಧ ಜಮೀನಿನ ಮಾಲಿಕತ್ವದ ಬಗ್ಗೆ ಯಾವುದೇ ತಪ್ಪು ಮಾಹಿತಿ/ದಾಖಲಾತಿ ಸಲ್ಲಿಸಿರುವುದು ಕಂಡುಬಂದಲ್ಲಿ, ಮಾಲಿಕತ್ವದ ಬಗ್ಗೆ ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ನಕ್ಷೆ ಮಂಜೂರಾತಿಯನ್ನು ರದ್ದುಗೊಳಿಸುವ ಅಥವಾ ಹಿಂಪಡೆಯುವ ಅಧಿಕಾರವನ್ನು ಕಟಿಸಿಬಿಡು ಕಾಯ್ದೆ 76 (i) ರಡಿಯಲ್ಲಿ ಪ್ರಾಧಿಕಾರದ ಆಯುಕ್ತರು ಅಧಿಕಾರ ಹೊಂದಿದ್ದು ಅದರಂತೆ ಕ್ರಮ ಜರುಗಿಸಲಾಗುವುದು.


ಆಯುಕ್ತರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು

ಪುಟ ಸಂಖ್ಯೆ: 5 ಕ್ಕೆ ಮುಂದುವರಿದಿದೆ...

- 30) ಕಟ್ಟಡ ನಿರ್ಮಾಣದ ಸಮಯದಲ್ಲಿ ಸೆಂಟ್ರಿಂಗ್ ಅಥವಾ ಇನ್ನಿತರ ಕಾರಣಗಳಿಂದ ಏನಾದರೂ ಅನಾಹುತ ಸಂಭವಿಸಿದಲ್ಲಿ ಅದಕ್ಕೆ ಅರ್ಜಿದಾರರು ಸಂಪೂರ್ಣ ಜವಾಬ್ದಾರಾಗಿರುತ್ತಾರೆ. ನಕ್ಷೆ ಮಂಜೂರಾತಿ ನೀಡಿದ ಇಲಾಖೆಯು ಜವಾಬ್ದಾರಾಗಿರುವುದಿಲ್ಲ. ಆದುದರಿಂದ ನಿರ್ಮಾಣ ಸಮಯದಲ್ಲಿ ಎಲ್ಲಾ ಜಾಗೃತ / ಸುರಕ್ಷಿತ ತ್ರಮಗಳನ್ನು ಕಟ್ಟುನಿಟ್ಟಾಗಿ ಅಳವಡಿಸಿಕೊಳ್ಳತಕ್ಕದ್ದು. ತಪ್ಪಿದಲ್ಲಿ ನೀಡಲಾಗಿರುವ ನಕ್ಷೆ ಮಂಜೂರಾತಿ ಯಾವ ಮುನ್ಸೂಚನೆ ಇಲ್ಲದೇ ರದ್ದುಗೊಳಿಸಲಾಗುವುದು.
- 31) ಪ್ರಶ್ನಿತ ಪ್ರದೇಶದಲ್ಲಿ 240.0ಚ.ಮೀ FAR ಪ್ರದೇಶಕ್ಕೆ ಒಂದು ಮರದಂತೆ ವಿವಿಧ ಜಾತಿ ಗಿಡ, ಮರಗಳನ್ನು ಬೆಳೆಸಿ ಅಭಿವೃದ್ಧಿಪಡಿಸುವುದು.
- 32) ಅಭಿವೃದ್ಧಿದಾರರು ವಾಹನ ನಿಲುಗಡೆಯ ಸ್ಥಳದಲ್ಲಿ ಕಡ್ಡಾಯವಾಗಿ ವಿದ್ಯುತ್ ವಾಹನಗಳಿಗೆ ಚಾರ್ಜಿಂಗ್ ಪಾಯಿಂಟ್ ಗಳನ್ನು ಅಳವಡಿಸತಕ್ಕದ್ದು.
- 33) ಅಭಿವೃದ್ಧಿದಾರರು ಸಿಟಿ ಮಾಸ್ಟರ್ ಪ್ಲಾನ್ ಗಳಲ್ಲಿ ವಿದ್ಯುತ್ ವಾಹನಗಳ ಚಾರ್ಜಿಂಗ್ ಗಳಿಗೆ ಸೂಕ್ತವಾದ ಮೀಸಲು ಸ್ಥಳಗಳನ್ನು ರಾಯ್ತರಿಸತಕ್ಕದ್ದು.
- 34) ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯವರು ರವರು ನೀಡುವ ನಿರಾಕ್ಷೇಪಣಾ ಪತ್ರವನ್ನು ಪಡೆದು ಪ್ರಾರಂಭಿಕ ಪ್ರಮಾಣ ಪತ್ರವನ್ನು ಅನುಮೋದನೆಗೆ ಸಲ್ಲಿಸುವ ಮುನ್ನ ಸಲ್ಲಿಸುವುದು.
- 35) ಅಗ್ನಿಶಾಮಕ ಇಲಾಖೆರವರು ನೀಡುವ ನಿರಾಕ್ಷೇಪಣಾ ಪತ್ರವನ್ನು ಪಡೆದು ಪ್ರಾರಂಭಿಕ ಪ್ರಮಾಣ ಪತ್ರವನ್ನು ಅನುಮೋದನೆಗೆ ಸಲ್ಲಿಸುವ ಮುನ್ನ ಸಲ್ಲಿಸುವುದು.
- 36) ವಾಯುಯಾನ ಪ್ರಾಧಿಕಾರವರು ನೀಡುವ ನಿರಾಕ್ಷೇಪಣಾ ಪತ್ರವನ್ನು ಪಡೆದು ಪ್ರಾರಂಭಿಕ ಪ್ರಮಾಣ ಪತ್ರವನ್ನು ಅನುಮೋದನೆಗೆ ಸಲ್ಲಿಸುವ ಮುನ್ನ ಸಲ್ಲಿಸುವುದು.
- 37) ಕಾರ್ಮಿಕ ಕಲ್ಯಾಣ ನಿಧಿ ಶುಲ್ಕಗಳನ್ನು ಪಾವತಿಸಲು **Building and other Construction Workers Welfare cess Rules 1998** ರಲ್ಲಿನ ಅವಕಾಶಗಳಡಿಯಲ್ಲಿ ದಿನಾಂಕ 14.08.2025 ರಂದು ಸಲ್ಲಿಸಿರುವ ಪ್ರಮಾಣ ಪತ್ರದಂತೆ ನಿಗದಿತ ಶುಲ್ಕಗಳನ್ನು ಸರಿಯಾದ ಕಂತುಗಳ ತಕ್ಕಂತೆ ಪಾವತಿಸುವುದು ಇಲ್ಲವಾದಲ್ಲಿ ಸದರಿ ಶುಲ್ಕಗಳಿಗೆ ನಿಯಮಾವಳಿಯ ರೀತ್ಯ ದಂಡವನ್ನು ವಿಧಿಸಿ ಪಾವತಿಸಿಕೊಳ್ಳಲಾಗುವುದು ಹಾಗೂ ಒಂದು ವೇಳೆ ಸದರಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ ಕೋರಿದ್ದಲ್ಲಿ ಸದರಿ ಎಲ್ಲಾ ಶುಲ್ಕಗಳನ್ನು ಪಾವತಿಸುವುದು.
- 38) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಷರತ್ತುಗಳಿಗೆ ಅರ್ಜಿದಾರರು ಭದ್ರರಾಗಿರತಕ್ಕದ್ದು.


ಆಯುಕ್ತರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು

ಯಥಾಪ್ರತಿಯನ್ನು ಕಾರ್ಯಪಾಲಕ ಅಭಿಯಂತರು, ಪೂರ್ವ ವಿಭಾಗ, ಬಿ.ಡಿ.ಎ. ವಾಣಿಜ್ಯ ಸಂಕೀರ್ಣ, ಹೆಚ್.ಎಸ್.ಆರ್. ಬಡಾವಣೆ, ಬೆಂಗಳೂರು ರವರ ಮಾಹಿತಿಗಾಗಿ ರವಾನಿಸಿದೆ.